



ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗವಣೆಗಳ ಬಗ್ಗೆ
ಮಾರ್ಗಸೂಚಿಗಳು.

* * *

ಪ್ರಸ್ತಾವನೆ:

2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸ್‌ಎಂ 14 ಸೇನ್‌ಎ 2025, ಬೆಂಗಳೂರು, ದಿನಾಂಕ : 12.05.2025

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26ನೇ ಸಾಲಿನ ವರ್ಗವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಛಿಸುತ್ತದೆ. ಈ ವರ್ಗವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.

2. ವಿವರಣೆ: ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಆಗತ್ಯಪಡಿಸದ ಹೊರತು,-

(1) “ಸಕ್ಕೆಮು ಪಾರ್ಧಿಕಾರ” ಎಂದರೆ ನೇಮಕಾತಿ ಪಾರ್ಧಿಕಾರ ಅಥವಾ ವರ್ಗವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪಾರ್ಧಿಕಾರ.

(2) “ವರ್ಗವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸಾಫನದಿಂದ ಮತ್ತೊಂದು ಕೇಂದ್ರ ಸಾಫನಕ್ಕೆ ಅಧಿಕಾರ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಭೇರಿಯ ಪ್ರಸ್ತುತ ಇರುವ ಕೇಂದ್ರ ಸಾಫನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸಾಫನಕ್ಕೆ ಕಭೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.

(3) “ಚಲನವಲನ” ಎಂದರೆ ನಗರ ಪ್ರದೇಶದ ವಾಷಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸಾಫನದಲ್ಲಿರುವ ಒಂದು ಕಭೇರಿಯಿಂದ ಇನ್ನೊಂದು ಕಭೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯದ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.

ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.

....2

ಫೋನ್‌ಫೋನ್
- 12.5.2025

(4) 'ಗುಂಪು-'ಲ್, 'ಬಿ', 'ಸಿ', ಮತ್ತು 'ಡಿ' ವ್ಯಂದದ ಹುದ್ದೆಗಳು ಎಂದರೆ ಕನಾರಟಕೆ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ನವೆ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-'ಲ್, ಬಿ, ಸಿ ಮತ್ತು ಡಿ ವ್ಯಂದದ ಸರ್ಕಾರಿ ಹುದ್ದೆಗಳು ಮತ್ತು ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪಾರ್ಧಿಕಾರದ ವಾಯಾಪ್ತಿ;

3. ವರ್ಗಾವಣೆ ಪ್ರಕ್ರಿಯೆ:-

ವರ್ಗಾವಣೆ/ಚಲನವಲನಗಳನ್ನು ಸಕ್ಷಮ ಪಾರ್ಧಿಕಾರವು ಮುಖ್ಯವಾಗಿ ಸಾರ್ವಜನಿಕ ಹಿತದ್ವಿಷಯಲ್ಲಿ ಪಾರದರ್ಶಕವಾಗಿ ಮಾಡಬೇಕು.

4. ವರ್ಗಾವಣೆಯ ಬಗ್ಗೆ ನಿರ್ಬಂಧಗಳು :

ಪ್ರಸಕ್ತ 2025-26ನೇ ಸಾಲಿನಲ್ಲಿ ಗ್ರಾಹ-'ಲ್, ಗ್ರಾಹ-'ಬಿ, ಗ್ರಾಹ-'ಸಿ ಮತ್ತು ಗ್ರಾಹ-'ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವ್ಯಂದಗಳ ಕಾರ್ಯನಿರತ ವ್ಯಂದ ಬಲದ ಶೇ.6ನ್ನು ಮೀರಿದಂತೆ ದಿನಾಂಕ: 15.05.2025 ರಿಂದ ದಿನಾಂಕ: 14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೇಗೊಳ್ಳಲು, ಗ್ರಾಹ-'ಲ್ ಮತ್ತು ಗ್ರಾಹ-'ಬಿ ವ್ಯಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರಾಹ-'ಸಿ ಮತ್ತು ಗ್ರಾಹ-'ಡಿ ವ್ಯಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪಾರ್ಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.

5. ಸಕ್ಷಮ ಪಾರ್ಧಿಕಾರದ ಹಾಗೂ ನೌಕರನ ಜವಾಬ್ದಾರಿಗಳು:-

ಸಕ್ಷಮ ಪಾರ್ಧಿಕಾರವು ವರ್ಗಾವಣೆ / ಚಲನವಲನ ಮಾಡುವಾಗ ಈ ಕೆಳಗಿನ ಅಂಶಗಳನ್ನೂ ಸಹ ಖಚಿತಪಡಿಸಿಕೊಳ್ಳತಕ್ಕದ್ದು.

(1) ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂದರ್ಭಗಳಲ್ಲಿ ಯಾವುದೇ ನೌಕರರು ಸ್ತಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ತಳ ನಿಯುಕ್ತಿ ನೀಡತಕ್ಕದ್ದು. ಈ ರೀತಿ ಹಲವಾರು ಸರ್ಕಾರಿ ನೌಕರರು ಸ್ತಳ ನಿಯುಕ್ತಿಗಾಗಿ ಕಾಯುವುದರಿಂದ ಸರ್ಕಾರಕ್ಕೆ ಅನವಶ್ಯಕ ಆರ್ಥಿಕ ಹೊರೆಯಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳತಕ್ಕದ್ದು.

(2) ಯಾವುದೇ ಸರ್ಕಾರಿ ನೌಕರನ ವಿರುದ್ದ ಗಂಭೀರ ಸ್ವರೂಪದ ಆರೋಪಗಳ ಬಗ್ಗೆ ಆತನ ವಿರುದ್ದ ಇಲಾಖಾ ವಿಚಾರಣೆ / ಶ್ರಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಆರೋಪಕ್ಕೆ ಸಂಬಂಧಿಸಿದಂತೆ ತನಿಬೆ / ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಆಡಳಿತಾತ್ಮಕ ಅನುಕೂಲಕ್ಕೆ (Administrative exigency) ಅನುಗುಣವಾದ ಕಾರ್ಯಕಾರಿಯೇತರ (Non-Executive) ಹುದ್ದೆಗಳಿಗೆ ನೇಮಿಸತಕ್ಕದ್ದು. ಮುಂದುವರೆದು, ಇಲಾಖಾ ವಿಚಾರಣೆ / ಶ್ರಮಿನಲ್ ಮೌಕದ್ವಾರೆ ಬಾಕಿಯಿರುವ ಸರ್ಕಾರಿ ನೌಕರರನ್ನು ಅವರು ಹೋರುವ ಹುದ್ದೆಗೆ ಸ್ತಳನಿಯುಕ್ತಿಗೊಳಿಸಬಾರದು.

(3) ವರ್ಗಾವಣೆಗೊಂಡ ಸರ್ಕಾರಿ ನೌಕರನು ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ತಿತ್ವಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ, ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ದೃಢೀಕರಣ ಪತ್ರದೊಂದಿಗೆ ರಚಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಚಿಯನ್ನು ಮಂಜೂರು ಮಾಡುವ ಬಗ್ಗೆ ಸಕ್ರಮ ಪಾರ್ಧಿಕಾರ ಪರಿಶೀಲಿಸಿ ರಚಿಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.

(4) ಒಳರೋಗಿಯಾಗಿದ್ದವರು ಆಸ್ತಿತ್ವಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ರಮ ಪಾರ್ಧಿಕಾರಕ್ಕೆ ಸಲ್ಲಿಸಿ, ರಚಿ ಮಂಜೂರು ಮಾಡಿದ ನಂತರವೇ ರಚಿ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಏರಿದ ಅವಧಿಯನ್ನು ಅನಧಿಕೃತ ಗೇರು ಹಾಜರಿ ಎಂದು ಪರಿಗಣಿಸತಕ್ಕದ್ದು.

6. ಈ ಕೆಳಕಂಡ ಸಂದರ್ಭಗಳನ್ನು ಹೊರತುಪಡಿಸಿ ಸಕ್ರಮ ಪಾರ್ಧಿಕಾರಗಳು ವರ್ಗಾವಣೆಗಳನ್ನು ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡತಕ್ಕದ್ದಲ್ಲ:-

(1) ಒಬ್ಬ ಸರ್ಕಾರಿ ನೌಕರನನ್ನು ಸೇವೆಯಿಂದ ಅವಾನತ್ತಿನಲ್ಲಿಡುವ ಬದಲು ವರ್ಗಾವಿಯನ್ನಲು/ ಚಲನವಲನಗೊಳಿಸಲು ಉದ್ದೇಶಿಸಿದಾಗ;

(2) ಹೊಸ ಕಳ್ಳೇರಿ / ಹುದ್ದೆಗಳನ್ನು ಸೃಜಿಸಿದಾಗ ಅಥವಾ ನಿವೃತ್ತಿ, ಬಡ್ಟಿ, ರಾಜೀನಾಮೆ, ಹಿಂಬಡ್ಟಿ, ವಜಾಗೊಳಿಸುವುದರಿಂದ, ಮರಣದಿಂದ, ಕಡ್ಡಾಯ ನಿವೃತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ಟಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ದ್ವಘಾದ ಹುದ್ದೆಗಳನ್ನು ತಕ್ಕಣ ತುಂಬಬೇಕಾದಾಗ;

(3) ವಿಶೇಷವಾದ ಅಥವಾ ಅವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣಗಳಲ್ಲಿ ವರ್ಗಾವಣೆಯ ಅವಶ್ಯಕೆನಿಸಿದಲ್ಲಿ ಇದಕ್ಕೆ ಕಾರಣಗಳನ್ನು ಲಿಖಿತ ಮೂಲಕ ದಾಖಲಿಸಿ ಇಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾವಣೆ ಮಾಡತಕ್ಕದ್ದು.

(4) ಯಾವುದೇ ಸರ್ಕಾರಿ ನೌಕರನ ವಿರುದ್ದ ಮೇಲ್ಮೈಟಕ್ಕೆ ಗಂಭೀರ ಸ್ಪರ್ಧಾಪದ ದೂರು ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ಮೈಟಕ್ಕ ಆರೋಪಿತದೆಯೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಲ್ಲಿ ಅಂತಹ ಪ್ರಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣ ಪಟ್ಟಿ/ಚಾರ್ಜ್‌ಶೀಟ್ ಜಾರಿಯಾಗಿರುವುದು ಅಥವಾ ಸಕ್ರಮ ನಾಯಕಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ.

7. ಒಂದು ಸ್ತುಳ್ಳದಲ್ಲಿರಬಹುದಾದ ಕನಿಷ್ಠ ಅವಧಿ:-

(1). ಒಂದು ಸ್ತುಳ್ಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ:-

ಕ್ರಸಂ	ವ್ಯಂದ	ಸೇವಾವಧಿ (ವರ್ಷಗಳು)
1	ಎಲ್ಲ ಗುಂಪು-ಎ ಹುದ್ದೆಗಳು	2 ವರ್ಷ
2	ಎಲ್ಲ ಗುಂಪು-ಬಿ ಹುದ್ದೆಗಳು	2 ವರ್ಷ
3	ಎಲ್ಲ ಗುಂಪು-ಸಿ ಹುದ್ದೆಗಳು	4 ವರ್ಷ
4	ಎಲ್ಲ ಗುಂಪು-ಡಿ ಹುದ್ದೆಗಳು	7 ವರ್ಷ

ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನೀರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ / ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಸಂಘರ್ಷ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷ್ಕರಿಸಿ/ನಿಗದಿಪಡಿಸಿ ಆದೇಶ ಹೊರಡಿಸಬಹುದು.

(2) ಇಲಾಖಾ ಮುಖ್ಯಸ್ಥರುಗಳು ಗೂಪ್ತ-ಎ ಮತ್ತು ಗೂಪ್ತ-ಬಿ ವ್ಯಂದದ ಅಧಿಕಾರಿಗಳಿಗೆ ಸಂಬಂಧಿಸಿದಂತಹ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕ ಮೇ ಮಾನ್ಯ ಸಚಿವರಿಗೆ ಸಲ್ಲಿಸತಕ್ಕದ್ದು.

(3) ಹೆದರಾಬಾದ್ ಕನಾರ್ಟಕ ಪ್ರದೇಶದಲ್ಲಿ ನೆಲೆಸಿರುವ ಕಭೇರಿಗಳಿಗೆ ಸ್ತುಳ್ಳಿಯ ವ್ಯಂದ ಮತ್ತು ಏಂಕ್ವಿಜಿದ ವ್ಯಂದಗಳಲ್ಲಿನ ವಿವಿಧ ವ್ಯಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ದುರಾಗಾ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳ ವರೆಲ್ಲಿಗೂ ಹೆದರಾಬಾದ್ ಕನಾರ್ಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು.

8. ಈ ಕೆಳಕಂಡ ಸಂದರ್ಭಗಳಲ್ಲಿ ಸಕ್ರಮ ಪಾರ್ಧಿಕಾರಪ್ರ ಲಿಖಿತವಾಗಿ ಕಾರಣಗಳನ್ನು ದಾಖಲಿಸಿ ಸರ್ಕಾರಿ ನೌಕರನು ಒಂದು ಸ್ತುಳ್ಳದಲ್ಲಿರಬಹುದಾದ ಕನಿಷ್ಠ ಸೇವಾವಧಿಯನ್ನು ವಿಸ್ತರಿಸಬಹುದು ಅಥವಾ ಕಡಿತಗೊಳಿಸಬಹುದು.

(1) ಒಂದು ಸ್ತುಳ್ಳದಲ್ಲಿರಬಹುದಾದ ಕನಿಷ್ಠ ಅವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹನಿರುವ ಸರ್ಕಾರಿ ನೌಕರನಿಗೆ ನಿಮ್ಮತ್ವನಾಗಲು ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇದ್ದಲ್ಲಿ;

(2) ಒಬ್ಬ ಸರ್ಕಾರಿ ನೌಕರನು ವಿಶೇಷ ತಾಂತ್ರಿಕ ವಿದ್ಯಾರ್ಥತೆ ಅಥವಾ ಅನುಭವ ಹೊಂದಿದ್ದು, ಅಂತಹ ನೀರ್ದಿಷ್ಟವಾದ ಹುದ್ದೆಗೆ ತಕ್ಷಣಕ್ಕೆ ನೇಮಿಸಲು ಸೂಕ್ತವಾದ ಬದಲಿ ನೌಕರರು ಲಭ್ಯವಿಲ್ಲದಿದ್ದಲ್ಲಿ;

- (3) ಕೇಂದ್ರ ಸರ್ಕಾರದ ಯೋಜನೆ ಅಥವಾ ಫ್ಲೋಟಿಂಗ್ ಯೋಜನೆಗಳಲ್ಲಿ ಒಬ್ಬ ಸರ್ಕಾರಿ ನೌಕರನು ಕೆಲಸ ಮಾಡುತ್ತಿದ್ದು ಆ ಯೋಜನೆಯ ಅನುಷ್ಠಾನಗೊಳಿಸುವಿಕೆಯು ಪ್ರಮುಖ ಹಂತದಲ್ಲಿರುವಾಗ ಆತನ ಸೇವೆಯನ್ನು ಹಿಂಬಡೆದಲ್ಲಿ ಸಾಳಾದಲ್ಲಿ ಆ ಯೋಜನೆಯ ಪ್ರಾಣಗೊಳಿಸುವಿಕೆಯು ಗಂಭೀರವಾಗಿ ನೀಲ್ತುವ ಸಂಭವವಿದ್ದಲ್ಲಿ;
- (4) ಪತ್ರಿ-ಪತ್ರಿಯರಿಬ್ಬರೂ ಸರ್ಕಾರಿ ನೌಕರರಾಗಿದ್ದು, ಇವರಲ್ಲಿ ಒಬ್ಬರು ವರ್ಗಾವಣಗೊಂಡಲ್ಲಿ, ಆಗ ಇನ್ನೊಬ್ಬರು ಹಾಲಿಯಿರುವ ಸ್ತುಳದಲ್ಲಿ ಕನಿಷ್ಠ ಸೇವಾವಧಿಯನ್ನು ಪೂರ್ಣಸದಿದ್ದರೂ ಖಾಲಿ ಹುದ್ದೆಯ ಲಭ್ಯತೆಗೊಳಿಸುತ್ತಿದ್ದು ಆ ಸ್ತುಳಕ್ಕೆ ಅಥವಾ ಹತ್ತಿರವಿರುವ ಸ್ತುಳಕ್ಕೆ ವರ್ಗಾಯಿಸಲು;
- (5) ಒಂದು ವೇಳೆ ಸರ್ಕಾರಿ ನೌಕರನು ಕನಾರಟಕ ರಾಜ್ಯ ಸರ್ಕಾರಿ ನೌಕರರ ಸಂಘರ್ಷದ ಪದಾರ್ಥಿಕಾರಿಯಾಗಿದ್ದಲ್ಲಿ ಆ ಪದಾರ್ಥಿಕಾರದ ಅವಧಿ ಮುಗಿಯುವವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾರ್ಥಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣಗಳು ನಡೆಯಿದ್ದಲ್ಲಿ ಅಂತಹವರನ್ನು ವರ್ಗಾಯಿಸಬಹುದು. ಒಂದು ವೇಳೆ ಅವನು ಮರು ಚುನಾಯಿತನಾದಲ್ಲಿ 2ನೇ ಅವಧಿಯವರೆ ಮಾತ್ರ ಆತನನ್ನು ಮುಂದುವರೆಸಬಹುದು.
- (6) ಸರ್ಕಾರಿ ನೌಕರ ಅಥವಾ ಆತನ / ಆಕೆಯ ಅಥವಾ ಮುಕ್ಕಳು ಯಾವುದೇ ಗಂಭೀರ ಅಥವಾ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಒಂದು ಸ್ತುಳದಲ್ಲಿ ಆ ವೈದ್ಯಕೀಯ ಚಿಕಿತ್ಸಾ ಸೌಲಭ್ಯವು ಲಭ್ಯವಿದ್ದು ಈ ಬಗ್ಗೆ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ತರುವ ಪಡೆದಲ್ಲಿ;
- (7) ಮಹಿಳಾ ಸರ್ಕಾರಿ ನೌಕರರು ವಿಧವೆ / ಅಲಿವಾಹಿತೆ / ವಿಚ್ಛೇದನ ಪಡೆದ ಅಲಿವಾಹಿತೆಯಾದಲ್ಲಿ, ಖಾಲಿ ಹುದ್ದೆಯ ಲಭ್ಯತೆಗೊಳಿಸುತ್ತಿದ್ದು ಆಕೆಯು ಕೋರಿದ ಅಥವಾ ಹತ್ತಿರದ ಯಾವುದಾದರೂ ಸ್ತುಳಕ್ಕೆ ವರ್ಗಾಯಿಸಬಹುದು.

9. ಸಾಮಾನ್ಯವಾಗಿ ಅವಧಿಪೂರ್ವ ವರ್ಗಾವಣಗಳನ್ನು ಮಾಡತಕ್ಕದ್ದಲ್ಲ. ಆದರೆ, ಯಾವುದೇ ರೀತಿಯ ಅವಧಿ ಪೂರ್ವ ವರ್ಗಾವಣಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣಗಳನ್ನು ಮತ್ತು ಮೇಲೆ ಕಂಡಿಕೆ 7 ರಲ್ಲಿ ತಿಳಿಸಿರುವಂತೆ ಸರ್ಕಾರಿ ನೌಕರರು ಒಂದು ಸ್ತುಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳು ಲಿಖಿತ ಮೂಲಕ ಕಾರಣಗಳನ್ನು ದಾಖಲೀಸಿ ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ಕಡ್ಡಾಯವಾಗಿ ಪಡೆದು ಮಾಡತಕ್ಕದ್ದಲ್ಲ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿ ಯವರು ಯಾವುದೇ ಪ್ರಸಂಗದಲ್ಲಿ ಮೇಲೆ ವರ್ಗಾವಣಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಸ್ವಾತಂತ್ರ್ಯ / ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ.

10. ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳು:


- (1) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣಗಳಿಂದ ವಿನಾಯಿತಿ ನೀಡುವುದು;

....6

ಇಂದ್ರಾಜಿ
12-5-2025

- (2) ವಿಶೇಷ ಚೇತನರು ನೇಮಕಾತಿಗೆ ಆಯ್ದುಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.
- (3) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬಾದಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಳಷಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತ ನೀಡಬಹುದು ಮತ್ತು ಅಂತಹ ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.
- (4) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವ ಷರತ್ತಿಗೊಳಳಷಟ್ಟು ಅವರನ್ನು ಹತ್ತಿರದ ಸ್ಥಳಕ್ಕೆ ವರ್ಗಾಯಿಸುವುದು.

ಕನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ


 (ವೀರಭದ್ರ)
 12-5-2021
 ಸರ್ಕಾರದ ಅಧಿನ ಕಾರ್ಯದರ್ಶಿನ,
 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
 (ಸೇವಾ ನಿಯಮಗಳು-1)

ಪ್ರತಿ:

- ಪ್ರಥಾನ ಮಹಾಲೇಖಪಾಲರು (ಜಿ&ಲ್ಎಸ್‌ಎಸ್‌ಎ)/(ಇ&ಆರ್‌ಎಸ್‌ಎ)/(ಎ&ಇ), ಕನಾಟಕ,
- ಬೆಂಗಳೂರು.
- ಸರ್ಕಾರದ ಮುಖ್ಯ ಕಾರ್ಯದರ್ಶಿಯವರು.
- ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಯವರು ಹಾಗೂ ಅಭಿವೃದ್ಧಿ ಆಯುಕ್ತರು ಮತ್ತು ಕೃಷಿ ಉತ್ಪನ್ನ ಆಯುಕ್ತರು.
- ಮಾನ್ಯ ಮುಖ್ಯಮಂತ್ರಿಯವರು ಅವರ ಮುಖ್ಯ ಕಾರ್ಯದರ್ಶಿಯವರು ಮತ್ತು ಕಾರ್ಯದರ್ಶಿಯವರು.
- ಸರ್ಕಾರದ ಎಲ್ಲಾ ಅವರ ಮುಖ್ಯ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು.
- ಮಾನ್ಯ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರು.

8. ಎಲ್ಲಾ ಇಲಾಖಾ ಮುಖ್ಯಸ್ಥರು.
9. ಎಲ್ಲಾ ಪಾರ್ಡೀಶಿಕ ಆಯುಕ್ತರು.
10. ಎಲ್ಲಾ ಜಿಲ್ಲಾದಿಕಾರಿಗಳು/ಜಿಲ್ಲಾ ಪಂಚಾಯತ್ರೆಗಳು ಮುಖ್ಯ ಕಾರ್ಯನೀರ್ವಾಹಕರೆ ಅಧಿಕಾರಿಗಳು/ಜಿಲ್ಲಾ ಪೋಲೀಸ್ ವರಿಷ್ಠಾದಿಕಾರಿಗಳು.
11. *ಕಾರ್ಯದರ್ಶಿ, ಕನಾರ್ಟಕ ವಿಧಾನ ಸಭೆ/ಪರಿಷತ್ತು, ಬೆಂಗಳೂರು.
12. *ಮಹಾನಿಬಂಧಕರು, ಕನಾರ್ಟಕ ಉಚ್ಚ ನಾಯಾಲಯ, ಬೆಂಗಳೂರು.
13. *ನಿಬಂಧಕರು, ಕನಾರ್ಟಕ ರಾಜ್ಯ ಆಡಳಿತ ನಾಯಕಮಂಡಳಿ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು-9
14. *ನಿಬಂಧಕರು, ಕನಾರ್ಟಕ ಲೋಕಾಯುಕ್ತ, ಬಹುಮಹಡಿ ಕಟ್ಟಡ, ಬೆಂಗಳೂರು.
15. *ನಿಬಂಧಕರು, ಕನಾರ್ಟಕ ಮೇಲ್ನವಿ ಪಾರ್ಧಿಕಾರ, ಬಹುಮಹಡಿ ಕಟ್ಟಡ, ಬೆಂಗಳೂರು.
16. *ಕಾರ್ಯದರ್ಶಿ, ಕನಾರ್ಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು.
17. ಎಲ್ಲಾ ಸಚಿವರ / ರಾಜ್ಯ ಸಚಿವರ ಆವೃತ್ತಿ ಕಾರ್ಯದರ್ಶಿಗಳು.
18. ನಿವಾಸಿ ಆಯುಕ್ತರು, ಕನಾರ್ಟಕ ಭವನ, ಕೌಟಿಲ್ಯ ಮಾರ್ಗ, ಚಾಣಕ್ಯ ಪುರಿ, ನವದೆಹಲ್ಲಿ-110 011.
19. ಸರ್ಕಾರದ ಎಲ್ಲಾ ವಿಶೇಷ / ಅಪರ / ಜಂಟಿ / ಉಪ / ಅಧೀಕ್ಷ ಸಚಿವರ ಸಂಘ, ಬೆಂಗಳೂರು.
20. ಸಚಿವಾಲಯದ ಎಲ್ಲಾ ಶಾಖೆಗಳು.
21. ಅಧ್ಯಕ್ಷರು, ಕನಾರ್ಟಕ ರಾಜ್ಯ ಸರ್ಕಾರ ನೌಕರರ ಸಂಘ, ಬೆಂಗಳೂರು.
22. ಶಾಖಾ ರಕ್ಖಣ್ಯ ಕೆಡತೆ / ಬಿಡಿ ಪ್ರತಿಗಳು.

(*ಪ್ರತ್ಯೇಕ ಹತ್ತದೊಂದಿಗೆ)